



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರಪತ್ರಿಕೆ

ಸಂಪುಟ : 31 | ಸಂಚಿಕೆ : 50 | 19 ಮಾರ್ಚ್ 2025 | ಬುಧವಾರ | ಪುಟಗಳು : 8 | ಬೆಲೆ : 2/-

ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಹಾಗೂ ಕೆ.ಎಚ್. ಪಾಟೀಲ ಸ್ಮೂಲ್ ಆಫ್ ಲಾ ಉದ್ಘಾಟನೆ



ಬೆಂಗಳೂರು : ಸಹಕಾರ ಭೀಷ್ಮ ಕೆ.ಎಚ್.ಪಾಟೀಲ ಅಭಿಮಾನಿ ಬಳಗ, ಬೆಂಗಳೂರು ನಗರದ ವಿವಿಧ ಸಹಕಾರ ಸಂಘಗಳು ಹಾಗೂ ಸಹಕಾರ ಭೀಷ್ಮ ಶ್ರೀ ಕೆ.ಎಚ್.ಪಾಟೀಲ ಮೆಮೋರಿಯಲ್ ಟ್ರಸ್ಟ್ (ರಿ) ಬೆಂಗಳೂರು ಇವರುಗಳು ಸಂಯುಕ್ತ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ ಟಾಲ್ ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಕೆ.ಎಚ್. ಪಾಟೀಲ ಸ್ಮೂಲ್ ಆಫ್ ಲಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ನ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಶ್ರೀ ಎಂ.ಎನ್.ವೆಂಕಟಾಚಲಯ್ಯ ಅವರು ಮಾತನಾಡಿ ಕೆ.ಎಚ್.ಪಾಟೀಲರ ಹೆಸರಿನಲ್ಲಿ ಬೆಂಗಳೂರಿನಲ್ಲಿ ಉತ್ತಮ ಕಾನೂನು ಶಾಲೆ ಆರಂಭಿಸಲಾಗಿದೆ. ಸರ್ಕಾರ ಮಾಡದ ಕೆಲಸವನ್ನು ಕೆ.ಎಚ್. ಪಾಟೀಲರು ಮಾಡಿದ್ದಾರೆ. ಹುಲಕೋಟೆಯಲ್ಲಿ ಹಲವು ಕಾಲೇಜುಗಳು, ಆಸ್ಪತ್ರೆ ಹಾಗೂ ಕೈಗಾರಿಕೆಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿದ್ದಾರೆ. ಬೆಟ್ಟದ ಮೇಲಿಂದ ಹರಿದು ಬರುವ ನದಿಯ ಪ್ರವಾಹದಂತೆ ಪಾಟೀಲರಲ್ಲಿ ಶಕ್ತಿ ಇತ್ತು. ತಮ್ಮ ಶಕ್ತಿಯನ್ನು ಅವರು ಜನರ ಸೇವೆಗೆ ಬಳಸಿಕೊಂಡರು ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿಗಳಾದ ಡಾ. ಎಂ.ವೀರಪ್ಪ ಮೊಯ್ಲಿಯವರು ಕಾನೂನು ಶಾಲೆಯ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿ ಕೆ.ಎಚ್.ಪಾಟೀಲ ರವರು

ಸ್ನೇಹಮಯಿಯಾಗಿದ್ದರು. ಅವರು ಧೀಮಂತ ನಾಯಕರು. ಇಡೀ ಗದಗದ ವಾತಾವರಣವನ್ನು ಅವರು ಬದಲಾಯಿಸಿದರು. ನಿಷ್ಠುರವಾದಿಯಾಗಿದ್ದು, ಅವರಂತಹ ರಾಜಕಾರಣಿ ಕಾಣಿಸಿರುವುದು ಅಪರೂಪ. ಒಂದು ವೇಳೆ ಅವರು ನಿಷ್ಠುರವಾಗಿರದಿದ್ದರೆ ರಾಜ್ಯದ ಮುಖ್ಯಮಂತ್ರಿಯಾಗುತ್ತಿದ್ದರು. ಯಾವುದೇ ಯೋಚನೆ ಮಾಡದೆ ನೇರವಾಗಿ ಮಾತನಾಡುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೆ.ಎಚ್. ಪಾಟೀಲರು ಆದರ್ಶ ಪುರುಷರಾಗಿದ್ದರು ಮಾತ್ರವಲ್ಲ ತಮ್ಮ ಜತೆ ಇರುವವರನ್ನು ಬೆನ್ನು ತಟ್ಟಿ ಬೆಳೆಸುತ್ತಿದ್ದರು ಎಂದರು.

ಇಂಧನ ಸಚಿವ ಶ್ರೀ ಕೆ.ಜೆ.ಜಾರ್ಜ್ ಮಾತನಾಡಿ ಕೆ.ಎಚ್.ಪಾಟೀಲರು ಧೀಮಂತ ನಾಯಕರು. ಕೆ.ಎಚ್. ಪಾಟೀಲರು ದೊಡ್ಡ ನಾಯಕರಾಗಿದ್ದರು. ಕೆ.ಎಚ್. ಪಾಟೀಲರು ನಮಗೆ ಮಾರ್ಗದರ್ಶನ ನೀಡುತ್ತಿದ್ದರು ಎಂದರು. ಕೆ.ಎಚ್. ಪಾಟೀಲರು ಹಾಕಿಕೊಟ್ಟ ಹಾದಿಯಲ್ಲಿ ನಾವು ಸಾಗೋಣ ಎಂದರು. ವಿಧಾನಸಭಾಧ್ಯಕ್ಷ ಶ್ರೀ ಯು.ಟಿ. ಖಾದರ್ ಫರೀದ್‌ರವರು ಮಾತನಾಡಿ ರಾಜಕೀಯದ ಬಗ್ಗೆ ಆಸಕ್ತಿ ಇರುವ ಯುವಕರು ಕೆ.ಎಚ್. ಪಾಟೀಲ ಅವರ ಆದರ್ಶಗಳನ್ನು ಅನುಸರಿಸಬೇಕು. ಅವರ ರಾಜಕೀಯ ಹೆಜ್ಜೆಗಳು ಆದರ್ಶಮಯವಾಗಿವೆ ಎಂದರು.

3ನೇ ಪುಟ

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಪೋಷಕರನ್ನು ತೊರೆಯದಿರಿ, ಪೊರೆಯಿರಿ...

ನಿತ್ಯ ಬೆಳಗ್ಗೆ ದಿನ ಪತ್ರಿಕೆ ಓದುವ ಪರಿಪಾಟವಿರುವ ನನಗೆ ಇತ್ತೀಚಿನ ದಿನಗಳಲ್ಲಿ ವೃದ್ಧ ಪೋಷಕರನ್ನು ಪುಣ್ಯಕ್ಷೇತ್ರಗಳ ಬಳಿ, ಅನಾಥಾಶ್ರಮಗಳ ಬಳಿ, ವಾಹನ ನಿಲ್ದಾಣಗಳ ಬಳಿ ತೊರೆದು ಹೋದ ವರದಿಗಳು ಕಣ್ಣಿಗೆ ಹೆಚ್ಚು ಕಾಣಿಸುತ್ತಿವೆ. ಹೀಗೆ ವೃದ್ಧ ಪೋಷಕರನ್ನು ಎಲ್ಲೆಂದರಲ್ಲಿ ಬಿಟ್ಟು ಹೋಗುವವರು ಅವರುಗಳನ್ನು ಜತನದಿಂದ ನೋಡಿ ಕೊಳ್ಳಬೇಕಾದ ಮಕ್ಕಳೇ ಆಗಿರುವುದು ವಿಷಾದನೀಯ ಎಂದೇ ಹೇಳಬೇಕಾಗಿದೆ. ಒಬ್ಬ ಮಗನಂತೂ ತನ್ನ ವೃದ್ಧ ಪೋಷಕರನ್ನು ವಿದೇಶಕ್ಕೆ ಕರೆದೊಯ್ಯುವುದಾಗಿ ಹೇಳಿ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ.

ನಿಮಗೆಲ್ಲ ಬಾಲ್ಯದಲ್ಲಿ ಓದಿದ್ದ ಈ ಕಥೆ ನೆನಪಿರಬೇಕು; ಶ್ರವಣಕುಮಾರ ಎಂಬ ಯುವಕನೊಬ್ಬ ತನ್ನ ವೃದ್ಧ ಪೋಷಕರ ಸೇವೆಯೇ ದೇವರ ಸೇವೆ, ತನ್ನ ಬಾಳಿನ ಗುರಿ, ಪರಮಾರ್ಥ ಎಂದು ಭಾವಿಸಿದ್ದ. ತನ್ನ ವೃದ್ಧ ಪೋಷಕರನ್ನು ಪುಣ್ಯಕ್ಷೇತ್ರಗಳ ದರ್ಶನ ಮಾಡಿಸುವ ಸಲುವಾಗಿ ಅವರುಗಳನ್ನು ಕಾವಡಿಯಲ್ಲಿ ಹೊತ್ತು ಕಾಲ್ಕಡಿಯಲ್ಲಿ ಪುಣ್ಯಕ್ಷೇತ್ರಗಳ ದರ್ಶನ ಮಾಡಿಸುತ್ತಾನೆ. ಆದರೆ ಇಂದು ಪೊರೆಯ ಬೇಕಾದ ಮಕ್ಕಳೇ ಅವರುಗಳನ್ನು ತೊರೆದು ಹೋಗುತ್ತಿದ್ದಾರೆ.

ನಮ್ಮ ರಾಜ್ಯದಲ್ಲಿ ಬೇರೆ ರೀತಿಯಾಗಿ ವೃದ್ಧ ಪೋಷಕರನ್ನು ಬಿಟ್ಟು ಹೋಗುತ್ತಿರುವ ಸುದ್ದಿಗಳು ಬರುತ್ತಿವೆ. ವೃದ್ಧ ಪೋಷಕರನ್ನು ಸರ್ಕಾರಿ ಆಸ್ಪತ್ರೆಗಳಿಗೆ ಸೇರಿಸಿ, ಬಿಟ್ಟು ಹೋಗುತ್ತಿರುವ ವರದಿಗಳು ಬರುತ್ತಿವೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಒಂದರಲ್ಲೇ 150ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಚಿಕಿತ್ಸೆಯ ನೆಪದಲ್ಲಿ ದಾಖಲಿಸಿದ ಮಕ್ಕಳು ತೊರೆದು ನಾಪತ್ತೆಯಾದ ಪ್ರಕರಣಗಳು ನಡೆದಿದ್ದರೇ ರಾಜ್ಯದ ಉಳಿದ ವೈದ್ಯಕೀಯ ಸಂಸ್ಥೆಗಳಲ್ಲಿ ಇಂತಹ 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎನ್ನುವುದನ್ನು ಓದಿ ಆಘಾತವಾಯಿತು.

ಕೆಲವರು ಆರ್ಥಿಕ ಸಂಕಷ್ಟಗಳಿಂದ ಈ ರೀತಿಯಾಗಿ ಬಿಟ್ಟು ಹೋಗಿದ್ದರೇ, ಉಳಿದವರು ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ತಮ್ಮ ಪೋಷಕರನ್ನು ಹೀಗೆ ಆಸ್ಪತ್ರೆಗೆ ಸೇರಿಸಿ ತೊರೆದುಹೋಗುತ್ತಿದ್ದಾರೆ. ಇಂತಹ ಕೆಲವು ಹಿರಿಯ ನಾಗರಿಕರಿಗೆ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ. ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ ಎಂದು ಸಚಿವರು ಹೇಳಿದ್ದಾರೆ. ಅಂತಹ ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಚಿವರು ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದ್ದಾರೆ.

ಮಾತ್ರವಲ್ಲ, ಇಂತಹ ಪ್ರಕರಣಗಳು ಕಂಡುಬಂದ ತಕ್ಷಣವೇ ಸಂಬಂಧಪಟ್ಟ ಕಂದಾಯ ಉಪ ವಿಭಾಗಾಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ನಿರ್ದೇಶಕರು ದೂರು ನೀಡಿ, ಅವರುಗಳು ಮಕ್ಕಳ ಪರವಾಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಚಿವರು ಈ ನಡೆಗೆ ನನ್ನ ಹೃತ್ಪೂರ್ವಕ ವಂದನೆಗಳನ್ನು ತಿಳಿಸಬಯಸುತ್ತೇನೆ. ಮುಂದಿನ ದಿನಗಳಲ್ಲಿ ಇಂತಹ ಅಮಾನವೀಯ ಕೃತ್ಯಗಳು ನಡೆಯದಿರಲಿ ಎಂದು ಆಶಿಸುತ್ತೇನೆ.

► ಎಚ್.ಕೆ. ಪಾಟೀಲ

ಚಿನ್ನದ ಸಾಲಕ್ಕೆ ಆರ್‌ಬಿಐ ಕಡಿವಾಣ; ಅವ್ಯವಹಾರ ತಡೆಯಲು ಕಠಿಣ ನಿಯಮ!

ಚಿನ್ನದ ಸಾಲದಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ಚಿನ್ನದ ಮೌಲ್ಯಮಾಪನ ಮತ್ತು ಸಾಲ ಪ್ರಕ್ರಿಯೆಗಾಗಿ ಅನೇಕ ಸಾಲದಾತರು ಮೂರನೇ ವ್ಯಕ್ತಿಯ ಏಜೆಂಟರನ್ನು ಅವಲಂಬಿಸಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.



ಆರ್‌ಬಿಐ ನಿಯಮಗಳ ಪ್ರಕಾರ, ಕೆಲವು ಹಣಕಾಸು ಸಂಸ್ಥೆಗಳು ಸಂಪೂರ್ಣ ಹಿನ್ನೆಲೆ ತಪಾಸಣೆ ನಡೆಸುತ್ತಿಲ್ಲ, ಇದರಿಂದ ಡೀಫಾಲ್ಟ್ ಅಪಾಯ ಹೆಚ್ಚುತ್ತಿದೆ. ಹರಾಜಿನ ಪಾರದರ್ಶಕತೆಯೂ ಒಂದು ಸಮಸ್ಯೆಯಾಗಿದೆ. ಸಾಲ-ಮೌಲ್ಯ (LTV) ಅನುಪಾತಗಳ ಸರಿಯಾದ ಮೇಲ್ವಿಚಾರಣೆ ಪ್ರಮುಖ ಕಾಳಜಿಯಾಗಿದೆ. ಸರಿಯಾದ LTV ಅನುಪಾತಗಳು ಮತ್ತು ಅಪಾಯದ ಮೌಲ್ಯಮಾಪನಗಳನ್ನು ಖಚಿತಪಡಿಸಿಕೊಳ್ಳಲು ಆರ್‌ಬಿಐ ಗುರಿ ಹೊಂದಿದೆ. ದುರುಪಯೋಗ ಮತ್ತು ವಂಚನೆಯನ್ನು ತಡೆಗಟ್ಟಲು ಮೂರನೇ ವ್ಯಕ್ತಿಯ ಸೇವಾ ಪೂರೈಕೆದಾರರಿಗೆ ವಿಶೇಷ ಗಮನ ನೀಡಬೇಕು. ಸಾಲಗಾರರೊಂದಿಗೆ ಸಂವಹನವನ್ನು ಸುಧಾರಿಸಬೇಕು.

ಈ ಹೊಸ ನಿಯಮಗಳು ಜವಾಬ್ದಾರಿಯುತ ಸಾಲವನ್ನು ಉತ್ತೇಜಿಸಲು, ಸಾಲಗಾರರ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ಚಿನ್ನದ ಸಾಲ ವಲಯದ ಸಮಗ್ರತೆಯನ್ನು ಕಾಪಾಡಲು ಗುರಿಯನ್ನು ಹೊಂದಿವೆ. ಸಾಲದಾತರು ಮತ್ತು ಮೂರನೇ ವ್ಯಕ್ತಿಗಳ ಮೇಲೆ ಕಠಿಣ ನಿಗಾ ಇರಿಸಲಾಗುವುದು. ಸಾಲಗಾರರಿಗೆ ಹೆಚ್ಚಿನ ಪಾರದರ್ಶಕತೆ ಮತ್ತು ರಕ್ಷಣೆ ನೀಡಲಾಗುವುದು. ಸಾಲದ ಮೌಲ್ಯ ಮತ್ತು ಹರಾಜುಗಳಲ್ಲಿ ಪಾರದರ್ಶಕತೆ ಹೆಚ್ಚಿಸಲಾಗುವುದು.



ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅವರು ಮಾತನಾಡಿ ನನ್ನ ರಾಜಕೀಯ ಬೆಳವಣಿಗೆಯಲ್ಲಿ ಕೆ.ಎಚ್. ಪಾಟೀಲರ ಸಹಕಾರ ಮರೆಯುವಂತಿಲ್ಲ. ಪಾಟೀಲರ ಆಶೀರ್ವಾದದಿಂದಲೇ ನಾನು ಈ ಸ್ಥಾನಕ್ಕೆ ಬಂದಿದ್ದೇನೆ. ಹುಲಕೋಟಿ ಹೆಸರನ್ನು ಅವರು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದರು. ಸ್ವಂತ ಪರಿಶ್ರಮ ಹೋರಾಟದಿಂದ ಅಂದುಕೊಂಡಿದ್ದನ್ನು ಸಾಧಿಸಿದರು ಎಂದು ಹೇಳಿದರು.

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶ್ರೀ ಆರ್.ವಿ. ದೇಶಪಾಂಡೆ ಮಾತನಾಡಿ ಯುವಜನರಿಗೆ ಕೆ.ಎಚ್. ಪಾಟೀಲರು ಉತ್ತೇಜನ ನೀಡುತ್ತಿದ್ದರು. ನನ್ನ ರಾಜಕೀಯ ಬೆಳವಣಿಗೆಯಲ್ಲಿಯೂ ಅವರ ಪಾತ್ರವಿದೆ. ರಾಜಕೀಯ ಕ್ಷೇತ್ರದಲ್ಲಿ ಬೆಳೆಯಲು ಅವರಂತಹ ನಿಷ್ಠಾವಂತ, ಪ್ರಾಮಾಣಿಕ ಗುರು ಸಿಗಬೇಕು ಎಂದರು. ಗೃಹ ಸಚಿವ ಡಾ. ಜಿ. ಪರಮೇಶ್ವರ ಮಾತನಾಡಿ ಕೆ.ಎಚ್. ಪಾಟೀಲರು ವ್ಯಾವಹಾರಿಕ ರಾಜಕಾರಣಿಯಾಗಿರಲಿಲ್ಲ. ಸೇವಾ ಮನೋಧರ್ಮವನ್ನು ಅವರು ಹೊಂದಿದ್ದರು. ಧೈರ್ಯದಿಂದ ಹೋರಾಡುತ್ತಿದ್ದರು.

ಈ ಸಮಾರಂಭದಲ್ಲಿ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ, ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರಡ್ಡಿ, ಮಾನ್ಯ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವರಾದ ಶ್ರೀ ಎನ್.

ಎಸ್. ಬೋಸರಾಜು, ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ, ಮಾನ್ಯ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್.ಕೆ.ಪಾಟೀಲ, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಮತ್ತು ಬಿಟಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣಪ್ರಕಾಶ್ ರುದ್ರಪ್ಪ ಪಾಟೀಲ, ಮಾನ್ಯ ಅಬಕಾರಿ ಇಲಾಖೆ ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪುರ, ಮಾನ್ಯ ಉಪಸಭಾಧ್ಯಕ್ಷರಾದ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ, ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ ರಾಯರೆಡ್ಡಿ, 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ, ಮಾಜಿ ಶಾಸಕರಾದ ಶ್ರೀ ಡಿ.ಆರ್. ಪಾಟೀಲ, ಮಾಜಿ ಸಭಾಪತಿಗಳಾದ ಶ್ರೀ ವಿ.ಆರ್. ಸುದರ್ಶನ್, ಶ್ರೀ ಬಿ.ಎಲ್. ಶಂಕರ್, ಶಾಸಕರು ಮತ್ತು ಹೆಚ್ಚಿ ಚಿನ್ನದ ಗಣಿ ನಿಗಮದ ಅಧ್ಯಕ್ಷರಾದ ಶ್ರೀ ಜಿ.ಟಿ. ಪಾಟೀಲ, ಶಾಸಕರು ಹಾಗೂ ಮಹಾಮಂಡಳದ ನಿರ್ದೇಶಕರಾದ ಶ್ರೀ ಅಶೋಕ ಎಂ.ಮನಗೂಳಿ ಮತ್ತಿತರರು ಉಪಸ್ಥಿತರಿದ್ದರು.

ಲಂಡನ್‌ನ ಸೆಂಟ್ರಲ್ ಬ್ಯಾಂಕಿಂಗ್‌ನಿಂದ ಭಾರತೀಯ ರಿಸರ್ವ್ ಬ್ಯಾಂಕಿಗೆ 2025ರ ಡಿಜಿಟಲ್ ಟ್ರಾನ್ಸ್‌ಫರ್ಮೇಷನ್ ಪ್ರಶಸ್ತಿ

ನವದೆಹಲಿ : ಲಂಡನ್‌ನ ಸೆಂಟ್ರಲ್ ಬ್ಯಾಂಕಿಂಗ್ ಸಂಸ್ಥೆಯು ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಆಯ್ಕೆ ಮಾಡಿದೆ. ಲಂಡನ್‌ನ ಸೆಂಟ್ರಲ್ ಬ್ಯಾಂಕಿಂಗ್‌ನಿಂದ 2025ರ ಡಿಜಿಟಲ್ ಟ್ರಾನ್ಸ್‌ಫರ್ಮೇಷನ್ ಪ್ರಶಸ್ತಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಆಯ್ಕೆ ಮಾಡಲಾಗಿದೆ. ಆಂತರಿಕ ಡೆವಲಪರ್ ತಂಡವು ಅಭಿವೃದ್ಧಿಪಡಿಸಿದ ಪ್ರವಾಹ ಮತ್ತು ಸಾರಥಿ ವ್ಯವಸ್ಥೆಗಳು ಸೇರಿದಂತೆ ಅದರ ಉಪಕ್ರಮಗಳಿಗಾಗಿ ರಿಸರ್ವ್ ಬ್ಯಾಂಕ್ ಅನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ. ಈ ಡಿಜಿಟಲ್ ಉಪಕ್ರಮಗಳು ಕಾಗದ ಆಧಾರಿತ ಸಲ್ಲಿಕೆಗಳ ಬಳಕೆಯನ್ನು ಹೇಗೆ ಕಡಿಮೆ ಮಾಡಿ RBI ನ ಆಂತರಿಕ ಮತ್ತು ಬಾಹ್ಯ ಪ್ರಕ್ರಿಯೆಗಳನ್ನು ಪರಿವರ್ತಿಸಿ ಎಂಬುದನ್ನು ಪ್ರಶಸ್ತಿ ಸಮಿತಿ ಗಮನಿಸಿದೆ ಎಂದಿದೆ.

ಸೆಂಟ್ರಲ್ ಬ್ಯಾಂಕಿಂಗ್ ಲಂಡನ್ ತನ್ನ ಪ್ರಕಟಣೆಯಲ್ಲಿ ಈ ಎರಡು ಉಪಕ್ರಮಗಳು ಈ ಕೆಲಸಕ್ಕೆ ಪ್ರಮುಖವಾಗಿವೆ ಎಂದು ಹೇಳಿದೆ. ಇದು ಜನವರಿ 2023ರಲ್ಲಿ ನೇರ ಪ್ರಸಾರವಾಯಿತು. ಉದ್ಯೋಗಿಗಳಿಗೆ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಮತ್ತು ಹಂಚಿಕೊಳ್ಳಲು ಸಹಾಯ ಮಾಡಿತು. ದಾಖಲೆ ನಿರ್ವಹಣೆಯನ್ನು ಸುಧಾರಿಸಿತು ಮತ್ತು ವರದಿಗಳು ಮತ್ತು ಡ್ಯಾಶ್‌ಬೋರ್ಡ್‌ಗಳ ಮೂಲಕ ಡೇಟಾ ವಿಶ್ಲೇಷಣೆಗಾಗಿ ಆಯ್ಕೆಗಳನ್ನು ಹೆಚ್ಚಿಸಿತು.



ರಿಸರ್ವ್ ಬ್ಯಾಂಕಿನ ಐಟಿ ತಂಡ

ಡಿಜಿಟಲ್ ರೂಪಾಂತರ ಪ್ರಕ್ರಿಯೆಯ ಎರಡನೇ ಹಂತವು ಮೇ 2024ರಲ್ಲಿ ಹಿಂದಿಯಲ್ಲಿ ಸುಗಮ ಹರಿವು ಆಗಿ ಪ್ರಾರಂಭವಾಯಿತು. ಇದು ಬಾಹ್ಯ ಬಳಕೆದಾರರಿಗೆ ರಿಸರ್ವ್ ಬ್ಯಾಂಕ್‌ಗೆ ನಿಯಂತ್ರಕ ಅರ್ಜಿಗಳನ್ನು ಸಲ್ಲಿಸಲು ಡಿಜಿಟಲೀಕರಣಗೊಂಡ ಮಾರ್ಗವನ್ನು ಸೃಷ್ಟಿಸಿತು. ನಂತರ Pravaah ಪೋರ್ಟಲ್ ಮೂಲಕ ಸಲ್ಲಿಸಿದ ಮತ್ತು ಸಂಸ್ಕರಿಸಿದ ದಾಖಲೆಗಳನ್ನು Sarthi ಡೇಟಾಬೇಸ್‌ಗೆ ಪ್ಲಗ್ ಮಾಡಲಾಗುತ್ತದೆ. ಅಲ್ಲಿ ಅವುಗಳನ್ನು ರಿಸರ್ವ್ ಬ್ಯಾಂಕ್ ಕಚೇರಿಗಳಲ್ಲಿ ಕೇಂದ್ರೀಕೃತ ಸೈಬರ್ ಭದ್ರತಾ ವ್ಯವಸ್ಥೆಗಳು ಮತ್ತು ಡಿಜಿಟಲ್ ಟ್ರಾಂಕಿಂಗ್‌ನೊಂದಿಗೆ ಡಿಜಿಟಲ್ ಆಗಿ ನಿರ್ವಹಿಸಬಹುದು. Sarthಿಯ ಯಶಸ್ವಿ ಅಳವಡಿಕೆಯು ಅಗತ್ಯ ಬೆಂಬಲ ರಚನೆಗಳನ್ನು ಜಾರಿಗೆ ತರುವಲ್ಲಿ ತಂಡದ ಕೆಲಸದಿಂದಾಗಿ ಎಂದು ಅದು ಹೇಳಿದೆ.

ವ್ಯವಸ್ಥೆಯನ್ನು ನಿರ್ಮಿಸುವ ಮೊದಲು ಅವರ ಅಗತ್ಯಗಳನ್ನು ಅರ್ಥಮಾಡಿಕೊಳ್ಳಲು ಐಟಿ ತಂಡವು ಸಿಬ್ಬಂದಿಯೊಂದಿಗೆ ದೀರ್ಘ ಸಹಯೋಗದ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿತು ಮತ್ತು ಅಪ್‌ಗ್ರೇಡ್ ಅನ್ನು ಬೆಂಬಲಿಸಲು ಪ್ರತಿ ಇಲಾಖೆಯಿಂದ ಹಿರಿಯ ನೋಡಲ್ ಅಧಿಕಾರಿಗಳನ್ನು ನೇಮಿಸಿತು. ಆನ್‌ಲೈನ್ Sarthi Pathshala ಶಾಲೆ ಬಳಕೆದಾರರು ವ್ಯವಸ್ಥೆಯೊಂದಿಗೆ ಪರಿಚಿತರಾಗಲು ಸಹಾಯ ಮಾಡುತ್ತದೆ ಮತ್ತು ವ್ಯಾಪಕವಾದ ವೈಯಕ್ತಿಕ ತರಬೇತಿಯೊಂದಿಗೆ ಪಾಠಶಾಲಾವನ್ನು ರೂಪಿಸಲಾಯಿತು. ಹೆಚ್ಚುವರಿಯಾಗಿ, Sarthi Mitras ಹಾಗೂ Sarthi Pathshala ಕಚೇರಿಯಲ್ಲಿರುವ ಉದ್ಯೋಗಿಗಳು, ವ್ಯವಸ್ಥೆಯನ್ನು ಚೆನ್ನಾಗಿ ತಿಳಿದಿದ್ದಾರೆ ಮತ್ತು ಯಾವುದೇ ಸಮಸ್ಯೆಗಳಲ್ಲಿ ಸಹೋದ್ಯೋಗಿಗಳಿಗೆ ಸಹಾಯ ಮಾಡಬಹುದು.

ಶಿರಾಳಕೊಪ್ಪದ ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ : ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

ಶಿರಾಳಕೊಪ್ಪ : ಶ್ರೀ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕ್ ನಿಯಮಿತ ಶಿರಾಳಕೊಪ್ಪ ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯ ದಿನಾಂಕ : 19.01.2025 ರಂದು ಬಾಲಕಿಯರ ಕರ್ನಾಟಕ ಪಬ್ಲಿಕ್ ಶಾಲೆ ಶಿರಾಳಕೊಪ್ಪದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿಗಳಾದ ಶ್ರೀ ಹೆಚ್.ಎಸ್. ಸತೀಶ್‌ಕುಮಾರ್ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಸಾಗರ ಇವರು ಯಶಸ್ವಿಯಾಗಿ ನಡೆಸಿಕೊಟ್ಟರು.

ಸಾಮಾನ್ಯ ಕ್ಷೇತ್ರದಿಂದ: ಶ್ರೀ ಉಮೇಶ್ ಇಸಳೂರು, ಬಿ ಪ್ರಭುಲಿಂಗಪ್ಪ, ಹೆಚ್. ಎಸ್. ಯೋಗೀರಾಜ್, ರವಿಕುಮಾರ್ ಬಿ.ಆರ್., ರೇಣುಕಯ್ಯ ಜಿ.ಎಮ್., ಕೆ.ಎಸ್. ವೇದಮೂರ್ತಿ, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಹೆಚ್.ಎಂ.ಗಂಗಮ್ಮ, ಶ್ರೀಮತಿ ಕೆ. ನಿವೇದಿತಾ, ಹಿಂದುಳಿದ ವರ್ಗ 'ಬಿ' ಅಶೋಕ್ ವಿ.ಸಿ., ಹಾಗೂ ಪರಿಶಿಷ್ಟ ಜಾತಿ ಮತ ಕ್ಷೇತ್ರದಿಂದ ಎನ್.ಆನಂದಪ್ಪ, ಪರಿಶಿಷ್ಟ ಪಂಗಡ ಮತ



ಕ್ಷೇತ್ರದಿಂದ ಮಹಾಕುಲಪತಿ ಟಿ. ಇವರುಗಳು ಆಯ್ಕೆಯಾಗಿರುತ್ತಾರೆ.

ದಿನಾಂಕ: 03.03.2025 ರಂದು ಜರುಗಿದ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀ ಸೂರಣಗಿ ನಟರಾಜ್‌ರವರು ಹಾಗೂ ಉಪಾಧ್ಯಕ್ಷರಾಗಿ ಶ್ರೀ ರಾಜೇಶ್‌ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎಮ್ ಉದ್ಘಾಟನೆ



ಬ್ರಹ್ಮಾವರ ಶಾಖೆಯು ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, 10 ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಎಮ್ ಉದ್ಘಾಟನಾ ಸಮಾರಂಭ 2025, ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ 8ನೇ ಎಟಿಎಮ್ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜೆರಾಲ್ಡ್ ಗೊನ್ನಾಲ್ವಿಸ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹೋಲಿ ಫ್ಯಾಮಿಲಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋನ್ ಫೆರ್ನಾಂಡಿಸ್ ಆಶೀರ್ವದಿಸಿದರು. ಎಟಿಎಮ್ ಯಂತ್ರವನ್ನು ಎ.ಎಸ್.ಯೂಸ್ಡ್ ಕಾರ್ನ್ ಇದರ ಮಾಲಕರಾದ ಶ್ರೀ ಸೌರಬ್ ಶೆಟ್ಟಿ ಇವರು ಎಟಿಎಮ್‌ನಿಂದ ಹಣ ತೆಗೆಯುವ ಮೂಲಕ ಉದ್ಘಾಟಿಸಿದರು. ಉದ್ಯಮಿ ಶ್ರೀ ಶಂಶುದ್ದಿನ್ ಮ್ಯೂದಿನ್ ಮುಖ್ಯ ಅತಿಥಿಯಾಗಿದ್ದರು ಹಾಗೂ ಶಾಖಾ ನಿರ್ದೇಶಕ ಶ್ರೀ ಎಲ್. ರೋಯ್ ಕಿರಣ್‌ಕ್ರಿಸ್ತೋ ಸಮಾರಂಭದಲ್ಲಿ ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು.

ನೂತನ ಎಟಿಎಮ್‌ನ್ನು ಆಶೀರ್ವಚಿಸಿ ಮಾತನಾಡಿದ ವಂದನೀಯ ಫಾ. ಜೋನ್ ಫೆರ್ನಾಂಡಿಸ್ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ಶುಭ



ಹಾರೈಸಿದರು. ಎಟಿಎಮ್ ಉದ್ಘಾಟಿಸಿ ಮಾತನಾಡಿದ ಶ್ರೀ ಜೆರಾಲ್ಡ್ ಗೊನ್ನಾಲ್ವಿಸ್ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಇವರ ಮುಂದಾಳತ್ವದ ಆಡಳಿತ ಮಂಡಳಿಯ ಇತ್ತೀಚಿನ ಸಾಧನೆಯನ್ನು ಮತ್ತು ಫಲಿತಾಂಶದ ಬಗ್ಗೆ ಶ್ಲಾಘಿಸಿದರು. ಶಾಖೆಯು ಒಂದು ವರ್ಷದಲ್ಲಿಯೇ ರೂ. 10 ಕೋಟಿ ಸಾಧನೆಗೈದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ನೂತನ ತಂತ್ರಜ್ಞಾನದಲ್ಲಿ ಹಿಂದೆ ಬಿದ್ದರೆ ಪ್ರಗತಿ ಅಸಾಧ್ಯ ಎಲ್ಲರೂ ಒಟ್ಟುಗೂಡಿ ಕೆಲಸ ಮಾಡಿದ್ದರಿಂದ ಬ್ಯಾಂಕ್ ಪ್ರಗತಿಯಲ್ಲಿ ಮುಂದೆ ಇದೆ. ಬ್ಯಾಂಕ್ ತಂತ್ರಜ್ಞಾನದಲ್ಲಿ ಮೂಂಚೋಣಿಯಲ್ಲಿದ್ದು ಮುಂದೆಯೂ ಉತ್ತಮ ಪ್ರಗತಿ ಸಾಧಿಸಲಿ ಎಂದು ಶುಭ ಹಾರೈಸಿದರು.

ಶಾಖೆಯ ವಾರ್ಷಿಕೋತ್ಸವ ಸಂದರ್ಭವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ರೂ. 10 ಕೋಟಿ ವ್ಯವಹಾರದ ಸಾಧನೆ ಮಾಡಿದ ಶಾಖೆಯ ವ್ಯವಸ್ಥಾಪಕ ಶ್ರೀ ಒವಿನ್ ರೆಬೆಲ್ಲೊ ಇವರನ್ನು ಸನ್ಮಾನಿಸಲಾಯಿತು. ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಶ್ರೀ ಜೆರಾಲ್ಡ್ ಗೊನ್ನಾಲ್ವಿಸ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ನಿರ್ದೇಶಕರಾದ ಡಾ. ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಮಹಾಪ್ರಬಂಧಕ ಶ್ರೀ ಸುನಿಲ್ ಮಿನೆಜಸ್ ವಂದಿಸಿದರು. ಶಾಖಾ ವ್ಯವಸ್ಥಾಪಕ ಶ್ರೀ ಒವಿನ್‌ರೆಬೆಲ್ಲೊ ನಿರೂಪಿಸಿದರು. ಉಡುಪಿ ಶಾಖಾ ವ್ಯವಸ್ಥಾಪಕ ಶ್ರೀ ಪ್ರದೀಪ್ ಡಿಸೋಜ, ಶಿರ್ವ ಶಾಖಾ ವ್ಯವಸ್ಥಾಪಕಿ ಅನ್ನಿಲ್ಲಾ ಫೆರ್ನಾಂಡಿಸ್, ಕುಂದಾಪುರ ಶಾಖಾ ವ್ಯವಸ್ಥಾಪಕಿ ಜ್ಯೋತಿ ಬಾರೆಟ್ಟೊ ಹಾಗೂ ಗ್ರಾಹಕರು ಹಾಜರಿದ್ದರು.

ಮೈಕ್ರೋ ಫೈನಾನ್ಸ್ ಹಾವಳಿ ನಿಯಂತ್ರಣಕ್ಕೆ ಬಿಲ್ ಪಾಸ್ ಕಷ್ಟ ಹಣದಿಂದ ಸಾಲ ವಿತರಣೆ, 40,000 ಕೋಟಿ ರೂ. ಹಂಚಿಕೆ : ಎಚ್.ಕೆ. ಪಾಟೀಲ ಆತಂಕ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾಲಗಾರರಿಗೆ ಹಿಂಸೆ, ಕಿರುಕುಳ, ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಹೊರಡಿಸಲಾದ ಸುಗ್ರೀವಾಜ್ಞೆಗೆ ಕಾಯಿದೆ ಬಲ ನೀಡುವ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರದೊರೆಯಿತು.

ಮುಖ್ಯಮಂತ್ರಿಗಳ ಪರ ಕಾನೂನು ಸಚಿವ ಎಚ್.ಕೆ. ಪಾಟೀಲ ವಿಧೇಯಕವನ್ನು ಪರ್ಯಾಲೋಚನೆಗೆ ಕೋರಿದರು. ವಿಧೇಯಕದ ಬಗ್ಗೆ ವಿವರ ನೀಡಿದ ಎಚ್.ಕೆ.ಪಾಟೀಲ, ಕೆಲ ಸಾಲ ವಸೂಲಿ ಸಂಸ್ಥೆಗಳು, ನೋಂದಾಯಿತ, ನೋಂದಾಯಿತವಲ್ಲದ ಹಣಕಾಸು ಸಂಸ್ಥೆಗಳು ಸಾಲ ವಸೂಲಿಗೆ ಕಠಿಣಕ್ರಮಕ್ಕೆ ಮುಂದಾಗಿದ್ದರಿಂದ ಸಾಲಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಸಾಕಷ್ಟು ಮಂದಿ ಆತ್ಮವಿಶ್ವಾಸ ಕಳೆದುಕೊಂಡರೆ 19 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಕಷ್ಟು ಕಡೆ ಸಾಲಗಾರರು ಮನೆ, ಊರು ತೊರೆದಿರುವುದು ನಡೆದಿದೆ. ಚಾಮರಾಜನಗರದಲ್ಲಿ ಒಂದು ಊರಿನ ಬಹುತೇಕರು ಊರು ಬಿಟ್ಟಿದ್ದರು. ಜನರಲ್ಲಿ ಆತ್ಮವಿಶ್ವಾಸತರಲು ಹಾಗೂ ಸಂಸ್ಥೆಗಳು ಕಿರುಕುಳ, ಹಿಂಸೆ ನೀಡಲು ಅವಕಾಶವಿಲ್ಲದಂತೆ ತಡೆಗೆ ವಿಧೇಯಕ ಮಂಡಿಸಲಾಗಿದೆ,” ಎಂದು ಹೇಳಿದರು. 40,000 ಕೋಟಿ ರೂ. ಸಾಲ: “ನೋಂದಣಿಯಿಲ್ಲದ ಸಂಸ್ಥೆಗಳು, ಲೇವಾದೇವಿದಾರರು ಇತರೆ ಮೂಲಗಳಿಂದ 40,000ಕೋಟಿ ರೂ. ಸಾಲ ವಿತರಣೆಯಾಗಿದೆ ಎಂಬುದು ಅಧ್ಯಯನದಿಂದ ಗೊತ್ತಾಗಿದೆ. ಇದರಲ್ಲಿ ಬಹುತೇಕ ಕಷ್ಟ ಹಣವೇ ಆಗಿದ್ದು, ಹೂಡಿಕೆ ಶೇ.50ರಷ್ಟು ಲಾಭ ತರುವಂತಹ ವ್ಯವಹಾರ ಎಂಬಂತಾಗಿದೆ. ಬಡ್ಡಿ, ಮೀಟರ್ ಬಡ್ಡಿರೂಪದಲ್ಲಿ ಲಾಭ ಗಳಿಸುವವರಿಗೆ ರಾಜಕೀಯ ಕ್ಷೇತ್ರ ಪ್ರವೇಶದ ಚಿಂತನೆಯೂ ಇರುತ್ತದೆ. ಇಂತಹ ಶಕ್ತಿಗಳಿಗೆ ಕಡಿವಾಣ ಹಾಕಬೇಕಿದೆ. ಸಾಲ ವಿತರಿಸಲು ಆಸ್ತಿಗಳನ್ನು ಅಡಮಾನವಿಟ್ಟುಕೊಂಡು ಬಳಿಕ ಆಸ್ತಿಯನ್ನೇ ಕಬಳಿಸುವ ಯತ್ನಗಳೂ ನಡೆಯುತ್ತವೆ,” ಎಂದು ವಿವರ ನೀಡಿದರು.

ಷರತ್ತುಗಳು:

- ಸಾಲಗಾರರು, ಕುಟುಂಬದವರ ಮೇಲೆ ಒತ್ತಡ, ಅವಮಾನಿಸುವುದು, ಹಿಂಸಿಸುವುದು ಮಾಡುವಂತಿಲ್ಲ.
- ಸಾಲಗಾರರು, ಕುಟುಂಬದವರನ್ನು ನಿರಂತರವಾಗಿ ಹಿಂಬಾಲಿಸುವುದು, ಅವರ ಒಡತನದ ಸ್ವತ್ತು ಬಳಸಲು ಅಡ್ಡಿಪಡಿಸುವುದು, ಕಿತ್ತುಕೊಳ್ಳುವುದು ಮಾಡುವಂತಿಲ್ಲ.
- ಬಲವಂತದ ಸಾಲ ವಸೂಲಿ ಮಾಡುವಂತಿಲ್ಲ, ಖಾಸಗಿ / ಹೊರಗುತ್ತಿಗೆ ಸಿಬ್ಬಂದಿ ಬಳಸುವಂತಿಲ್ಲ.
- ಸರಕಾರದ ಯಾವುದೇ ಕಾರ್ಯಕ್ರಮದಡಿ ಸಾಲಗಾರನಿಗೆ ಪ್ರಯೋಜನದ ಹಕ್ಕುಗಳುಳ್ಳ ದಾಖಲೆಯನ್ನು ಸಾಲಗಾರರಿಂದ ಪಡೆಯುವಂತಿಲ್ಲ.



ತಿದ್ದುಪಡಿ ಸೇರ್ಪಡೆಗೆ ಸಹಮತ : ಸಹಕಾರ ಸಂಘಗಳು, ಬ್ಯಾಂಕ್‌ಗಳು ಹಾಗೂ ಸೌಹಾರ್ದ ಸಹಕಾರ ಸಂಘಗಳು, ಬ್ಯಾಂಕ್‌ಗಳನ್ನು ಈ ವಿಧೇಯಕದ ವ್ಯಾಪ್ತಿಯಿಂದ ಹೊರಗಿಟ್ಟು ಎಂಬ ತಿದ್ದುಪಡಿ ಸೇರ್ಪಡೆ ಮಾಡಿಕೊಂಡು ಅಂಗೀಕಾರ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಎಚ್.ಕೆ. ಪಾಟೀಲ ಅವರು ಆ ತಿದ್ದುಪಡಿಯೊಂದಿಗೆ ಪರ್ಯಾಲೋಚನೆ ಕೋರಿ ಅಂಗೀಕಾರ ಪಡೆದರು.

ವಿಧೇಯಕದ ಪ್ರಮುಖ ಅಂಶ :

- ಸಾಲಗಾರರ ವಿರುದ್ಧ ಯಾವುದೇ ಸಿವಿಲ್ ಕೋರ್ಟ್‌ಗಳಲ್ಲಿ ಕೇಸ್‌ದಾಖಲಿಗೆ ಅವಕಾಶವಿಲ್ಲ.
 - ಎಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರ ಸಂಸ್ಥೆಗಳ ನೋಂದಣಿ ಕಡ್ಡಾಯ.
 - ಸಾಲಗಾರರ ಸಂಪೂರ್ಣ ಮಾಹಿತಿ, ಸಾಲದ ಮೊತ್ತ - ಬಡ್ಡಿದರ ಪ್ರಕಟಿಸಬೇಕು.
 - ನೋಂದಣಿ ಅವಧಿ ಒಂದು ವರ್ಷವಾಗಿದ್ದು, ಅವಧಿ ಮುಗಿಯುವ 60 ದಿನದೊಳಗೆ ಮತ್ತೆ ನವೀಕರಣ ಮಾಡಬೇಕು.
 - ಸಾಲಗಾರರಿಂದ ಭದ್ರತೆಯಾಗಿ ಯಾವುದೇ ವಸ್ತು, ಆಸ್ತಿ ಅಡಮಾನ ಇಟ್ಟುಕೊಳ್ಳುವಂತಿಲ್ಲ.
 - ಸಾಲಗಾರರು ಕಿರುಕುಳ ಸಂಬಂಧ ತಾಣೆಯಲ್ಲಿ ನೀಡಬಹುದು. ಪೊಲೀಸರು ನಿರಾಕರಿಸುವಂತಿಲ್ಲ.
 - ಡಿವೈಎಸ್‌ಪಿ ಶ್ರೇಣಿಗಿಂತ ಮೇಲ್ಮಟ್ಟದ ಅಧಿಕಾರಿಗಳಿಗೆ ಸ್ವಯಂ ಪ್ರೇರಿತ ದೂರುದಾಖಲು.
 - ವಿವಾದಗಳನ್ನು ಇತ್ಯರ್ಥಪಡಿಸಲು ಒಂಬುಡ್ಸ್‌ಮನ್ ನೇಮಿಸಬಹುದು.
- ದಂಡ : 1000 ರೂ.ನಿಂದ 10,000 ರೂ.ನಿಂದ 5ಲಕ್ಷ ರೂ. ವರೆಗೆ ಏರಿಕೆ.
ಶಿಕ್ಷೆ : 6 ತಿಂಗಳು ಇದ್ದದ್ದು 10 ವರ್ಷತನಕ ಏರಿಕೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕಿನ ನಿರ್ದೇಶಕರೊಬ್ಬರು ನಿಧನರಾಗಿರುತ್ತಾರೆ. ಈಗ ನಾವು ಸದರಿ ಸ್ಥಾನಕ್ಕೆ ಕೋ-ಆಪ್ಟ್ ಮಾಡಿಕೊಳ್ಳುವುದಕ್ಕೆ ಬರುತ್ತದೆಯೇ ಅಥವಾ ಬರುವುದಿಲ್ಲವೆಂಬುದರ ಬಗ್ಗೆ ತಿಳಿಸಬೇಕೆಂದು ವಿನಂತಿಸಿಕೊಳ್ಳುತ್ತಿದ್ದೇವೆ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ವಿಜಯನಗರಜಿಲ್ಲೆ.

ಉತ್ತರ : ಯಾವ ವರ್ಗದ ಸದಸ್ಯರಿಗೆ ಸಂಬಂಧಪಟ್ಟಂತೆ ಸ್ಥಾನವು ಖಾಲಿಯಾಗಿದೆಯೋ ಅದೇ ವರ್ಗದ ಸದಸ್ಯರ ಪೈಕಿ ಸಹಮತದಿಂದ ನಾಮ ನಿರ್ದೇಶನ ಮಾಡುವ ಮೂಲಕ ಮಂಡಳಿಯಲ್ಲಿನ ಖಾಲಿ ಸ್ಥಾನವನ್ನು ಭರ್ತಿ ಮಾಡಬಹುದು. ಒಂದು ವೇಳೆ, ಮಂಡಳಿಯ ಉಳಿದ ಅವಧಿಯು ಅದರ ಮೂಲ ಪದಾವಧಿಯ ಅರ್ಧಕ್ಕಿಂತ ಹೆಚ್ಚು ಇದ್ದರೆ, ನಾಮ ನಿರ್ದೇಶನಗೊಂಡ ಸದಸ್ಯನ ಪದಾವಧಿಯು ಸಹಕಾರ ಚುನಾವಣಾ ಪ್ರಾಧಿಕಾರವು ಖಾಲಿ ಸ್ಥಾನವನ್ನು

ಭರ್ತಿ ಮಾಡಲು ಚುನಾವಣೆ ನಡೆಸುವ ದಿನಾಂಕದ ವರೆಗೆ ಇರತಕ್ಕದ್ದು.

02. ನಮ್ಮಲ್ಲಿ ಹೆಚ್ಚುವರಿ ನಿಧಿಗಳಿವೆ. ಅದನ್ನು ಬ್ಯಾಂಕು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಬಹುದೇ? ಹೌದಾದರೆ ಹೂಡಿಕೆಗೆ ಇರುವ ಮಿತಿ ಮತ್ತು ರಿಜರ್ವ್ ಬ್ಯಾಂಕಿನ ಇತರ ಮಾರ್ಗಸೂಚಿಗಳನ್ನು ತಿಳಿ ಹೇಳಿ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ತಿಕಾರಿಪುರ.

ಉತ್ತರ: ಪಟ್ಟಣ ಸಹಕಾರ ಬ್ಯಾಂಕುಗಳು ಸಾಲ ಮ್ಯೂಚುವಲ್ ಫಂಡ್‌ಗಳಲ್ಲಿ ಮತ್ತು ಹಣ ಮಾರುಕಟ್ಟೆ ಮ್ಯೂಚುವಲ್ ಫಂಡ್‌ಗಳ (Debt Mutual Funds and Money market Mutual Funds) ಘಟಕಗಳಲ್ಲಿ ಹೂಡಿಕೆ ಮಾಡಬಹುದು ಎಸ್‌ಎಲ್‌ಆರ್ ಅಲ್ಲದ ಹೂಡಿಕೆಗಳು ಹಿಂದಿನ ವರ್ಷದ ಮಾರ್ಚ್ 31ರ ವೇಳೆಗೆ ಬ್ಯಾಂಕಿನ ಒಟ್ಟು ಠೇವಣಿಗಳ ಶೇಕಡಾ 10ಕ್ಕೆ ಸೀಮಿತವಾಗಿರಬೇಕು. ಎಸ್‌ಎಲ್‌ಆರ್ ಅಲ್ಲದ ಎಲ್ಲಾ ಹೂಡಿಕೆಗಳು ನಿಗದಿತ ಸಿಂಗಲ್ / ಗ್ರೂಪ್ ಎಕ್ಸ್‌ಪೋಸರ್ ಮಿತಿಗಳಿಗೆ ಒಳಪಟ್ಟಿರುತ್ತವೆ. ಎಸ್‌ಎಲ್‌ಆರ್ ಅಲ್ಲದ ವರ್ಗದ ಅಡಿಯಲ್ಲಿ ಎಲ್ಲಾ ಹೊಸ ಹೂಡಿಕೆಗಳನ್ನು ಟ್ರೆಡಿಂಗ್‌ಗಾಗಿ ಹಿಡಿದಿಟ್ಟು (ಎಚ್. ಎಫ್.ಟಿ) ಮಾರಾಟಕ್ಕೆ ಲಭ್ಯವಿರುವ (ಎಎಫ್‌ಎಸ್) ವರ್ಗಗಳ ಅಡಿಯಲ್ಲಿ ಮಾತ್ರ ವರ್ಗೀಕರಿಸಬೇಕು ಮತ್ತು ಅವುಗಳನ್ನು ಮಾರುಕಟ್ಟೆ ಬೆಲೆಗೆ ಅನುಗುಣವಾಗಿ ಮೌಲ್ಯಮಾಪನ ಮಾಡಬೇಕು.

ಆರ್‌ಬಿಐ ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿಯೊಂದಿಗೆ ಶೀಘ್ರವೇ 100, 200 ರೂ.ಗಳ ಹೊಸ ನೋಟು ಬಿಡುಗಡೆ

ಮುಂಬೈ: ರಿಸರ್ವ್ ಬ್ಯಾಂಕ್ ಹೊಸ 100 ಮತ್ತು 200 ರೂ. ಕರೆನ್ಸಿ ನೋಟುಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದು, ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ ಎಂದು ಆರ್‌ಬಿಐ ಘೋಷಣೆ ಮಾಡಿದೆ. ಹೌದು, ಆರ್‌ಬಿಐನ ಹೊಸ 100 ಮತ್ತು 200 ರೂ.ಗಳ ಹೊಸ ಮುಖಬೆಲೆಯ ನೋಟುಗಳು ಅಧಿಕೃತ ಮಾಹಿತಿ ಪ್ರಕಾರ, ಮಹಾತ್ಮ



ಗಾಂಧಿ ಸರಣಿಯ ಅಸ್ತಿತ್ವದಲ್ಲಿರುವ 100 ಮತ್ತು 200 ರೂ. ನೋಟುಗಳನ್ನು ಹೋಲುತ್ತದೆ ಆದರೆ ಅದರ ಮೇಲೆ ನೂತನ ಆರ್‌ಬಿಐನ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಇರಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯೊಂದಿಗೆ ಕರೆನ್ಸಿಯನ್ನು ಪರಿಚಯಿಸುವುದು ಬ್ಯಾಂಕಿನ ನೋಟುಗಳ ಸರಣಿಯಲ್ಲಿ ಗಮನಾರ್ಹವಾದ ವಿನ್ಯಾಸ ಹಾಗೂ ವಿಶೇಷತೆಯಾಗಿರುತ್ತದೆ. ಇದರಿಂದ ನೋಟುಗಳು ನಕಲಿಯನ್ನು ಪತ್ತೆ ಹೆಚ್ಚಬಹುದು. ಹೊಸ ರೂ 100 ಮತ್ತು ರೂ 200 ನೋಟುಗಳ ವಿನ್ಯಾಸ ಅಂಶಗಳು ಈ ಹಿಂದೆ ಮಹಾತ್ಮ ಗಾಂಧಿ ಸರಣಿಯಲ್ಲಿ ನೀಡಲಾದವುಗಳೊಂದಿಗೆ ಸ್ಥಿರವಾಗಿರುತ್ತವೆ ಎಂದು ಆರ್‌ಬಿಐ ಹೇಳಿಕೆಯಲ್ಲಿ ಮಾಹಿತಿಯನ್ನು ತಿಳಿಸಿದೆ.

ಈ ವಿನ್ಯಾಸದಲ್ಲಿ ಈ ಸ್ಥಿರತೆಯು ಚಲಾವಣೆಯಲ್ಲಿರುವ ಕರೆನ್ಸಿಯಾದ್ಯಂತ ಏಕರೂಪತೆಯನ್ನು ಕಾಯ್ದುಕೊಳ್ಳುವ ಗುರಿಯನ್ನು ಈ ಹೊಸ ನೋಟುಗಳು ಹೊಂದುತ್ತವೆ ಎಂದು ಹೇಳಿದ್ದಾರೆ.

ಈ ಹಿಂದೆ ರಿಸರ್ವ್ ಬ್ಯಾಂಕ್ ಇಂಡಿಯಾ ಬಿಡುಗಡೆ ಮಾಡಿದ 100 ಮತ್ತು 200 ರೂಪಾಯಿ ಮುಖಬೆಲೆಯ ಎಲ್ಲ ನೋಟುಗಳು

ಕಾನೂನುಬದ್ಧವಾಗಿ ಚಲಾವಣೆಯಲ್ಲಿ ಇರುತ್ತವೆ ಎಂದು ಸಹ ಮಾಹಿತಿಯನ್ನು ತಿಳಿಸಲಾಗಿದೆ. ದೇಶದಲ್ಲಿ ಹಣಕಾಸು ವ್ಯವಸ್ಥೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಈ ಕ್ರಮ ಅಗತ್ಯವಾಗಿದೆ. ಅದರಂತೆ ಹೊಸ ನೋಟುಗಳು ಶೀಘ್ರದಲ್ಲೇ ಚಲಾವಣೆಗೆ ಬರಲಿವೆ ಎಂದು ಆರ್‌ಬಿಐ ತನ್ನ ಪ್ರಕಟಣೆಯಲ್ಲಿ ಈ ಮಾಹಿತಿಯನ್ನು ತಿಳಿಸಿದೆ.

ಶಕ್ತಿಕಾಂತ ದಾಸ್ ಅವರ ಅಧಿಕಾರ ಅವಧಿ ಪೂರ್ಣಗೊಂಡ ನಂತರ ಅವರ ಸ್ಥಾನದಲ್ಲಿ ಸಂಜಯ್ ಮಲ್ಹೋತ್ರಾ 2024 ರ ಡಿಸೆಂಬರ್‌ನಲ್ಲಿ ಆರ್‌ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಈ ಹುದ್ದೆಯಲ್ಲಿ ಅವರು ಕಾರ್ಯನಿರ್ವಹಿಸಲಿದ್ದಾರೆ.

ಸಂಜಯ್ ಮಲ್ಹೋತ್ರಾ ರಾಜಸ್ಥಾನ ಕೇಡರ್‌ನ 1990-ಬ್ಯಾಚ್‌ನ ಭಾರತೀಯ ಆಡಳಿತ ಸೇವೆ ಅಧಿಕಾರಿಯಾಗಿದ್ದಾರೆ. ಇವರು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ ಸೈನ್ಸ್ ಪದವೀಧರರಾಗಿದ್ದು ಆ ಬಳಿಕ ಅಮೇರಿಕಾದ ಪ್ರಿನ್ಸ್ಟನ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡವರಾಗಿದ್ದಾರೆ.

ಸುಮಾರು 33 ವರ್ಷಗಳ ವೃತ್ತಿಜೀವನವನ್ನು ಹೊಂದಿರುವ ಸಂಜಯ್ ಹಲವು ಇಲಾಖೆಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ವಿದ್ಯುತ್, ಹಣಕಾಸು ಮತ್ತು ತೆರಿಗೆ, ಮಾಹಿತಿ ತಂತ್ರಜ್ಞಾನ, ಗಣಿಗಳು ಇತ್ಯಾದಿ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೆಲಸದ ಅನುಭವ ಹೊಂದಿರುವ ಸಂಜಯ್ ಮಲ್ಹೋತ್ರಾ ಅವರು ಪ್ರಸ್ತುತ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಹಿರಿಯ ಪೋಷಕರ ಆರೈಕೆ ಮಕ್ಕಳು ಮಾಡದೆ ಹೋದರೆ, ಅವರಿಗೆ ನೀಡಿದ ವಿಲ್ ಅಥವಾ ದಾನಪತ್ರ ರದ್ದು ಮಾಡುವ ಅವಕಾಶ ಸಂತ್ರಸ್ತ ಪೋಷಕರಿಗೆ ಇದೆ. ಅವರ ಆರೈಕೆ ಮಾಡಲು ಮಕ್ಕಳು ನಿರ್ಲಕ್ಷಿಸಿದರೆ ಆಗ ಸೆಕ್ಷನ್ 23ರಂತೆ ಬರೆದಿರುವ ವಿಲ್ ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರು ಸ್ಥಾಪಿಸಲು ಈ ಕಾಯ್ದೆಯಲ್ಲಿ ಅವಕಾಶ ಇದೆ.
- ರಾಜಧಾನಿ ದೆಹಲಿಯಲ್ಲಿ ಯಮುನಾ ನದಿಯು 40 ಕಿ.ಮೀ ಪ್ರದೇಶದಲ್ಲಿ ಹರಿಯುತ್ತದೆ, ಆದರೆ, ನದಿಯಲ್ಲಿ ಜೀವಿಗಳು ಬದುಕಲು ಸಾಧ್ಯವಿಲ್ಲವಾಗಿದೆ ಎಂದು ಸಂಸದೀಯ ಸಮಿತಿ ಹೇಳಿದೆ, ಮೇಲ್ವಿಚಾರಣೆ ಮಾಡಲಾದ ಪ್ರಾಥಮಿಕ ನೀರಿನ ಗುಣಮಟ್ಟದ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿದೆ.
- ಜಗತ್ತಿನ ಅತಿ ದೊಡ್ಡ ಶ್ರೀಮಂತ ಎಲಾನ್ ಮಸ್ಕ್‌ಗೆ ಮತ್ತೆ ಆಫಾತ ಎದುರಾಗಿದ್ದು, ಆತನ ಆಸ್ತಿ ಕಳೆದ ಕೆಲವೇ ವಾರಗಳ ಅಂತರದಲ್ಲಿ ಅಪಾರ ನಷ್ಟವಾಗಿದ್ದು, ಪ್ರಸ್ತುತ ಅಂಕಿ ಅಂಶಗಳ ಪ್ರಕಾರ, ಮಸ್ಕ್ ಅವರ ನಿವ್ವಳ ಮೌಲ್ಯವು 301 ಬಿಲಿಯನ್ ಡಾಲರ್ ಇಳಿದಿದೆ.
- ಮುಂಬಯಿಯಲ್ಲಿ ನಡೆದಿದ್ದ ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿಯನ್ನು 8 ರನ್‌ಗಳಿಂದ ಮಣಿಸಿದ

ಮುಂಬೈ ಇಂಡಿಯನ್ಸ್ ತಂಡ 2ನೇ ಬಾರಿಗೆ ಟ್ರೋಫಿ ಗೆದ್ದ ಸಾಧನೆ ಮಾಡಿತು. ಇದೇ ಪಂದ್ಯದಲ್ಲಿ 30 ರನ್ ಬಾರಿಸಿದ ನ್ಯಾಟ್ ಸಿವರ್ ಬ್ರಂಟ್ ಒಂದು ಸಾವಿರ ರನ್ ಪೂರೈಸಿ ಈ ಮೈಲುಗಲ್ಲು ನಿರ್ಮಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡರು.

- ಲಷ್ಕರ್-ಎ-ತೊಯ್ಬಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಬು ಖತಾಲ್ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ದಾಳಿಗಳನ್ನು ಮಾಡಿಸಿದ್ದ. ಈತ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಕೂಡ ಆಗಿದ್ದ. ಈ ಭಯೋತ್ಪಾದಕ ಅಬು ಖತಾಲ್ ಅನ್ನು ಶನಿವಾರ ರಾತ್ರಿ ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ.
- ಪಂಜಾಬ್ ರಾಜ್ಯದ ಮೊಹಾಲಿಯಲ್ಲಿ ಮನೆಯ ಬಳಿ ಪಾರ್ಕಿಂಗ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಅಭಿಷೇಕ್ ಸ್ವರ್ಣಕರ್ ಎನ್ನುವ ವಿಜ್ಞಾನಿಯೊಬ್ಬರನ್ನು ನೆರೆ ಮನೆಯ ನೆರೆಯ ಮಣೆಂದರ್ ಪಾಲ್ ಸಿಂಗ್ ಮಾಂಟಿ ಎನ್ನುವವರು ಮಾಡಿದ್ದ ಹಲ್ಲೆಯಿಂದ ಸಾವಿಗೀಡಾಗಿರುವ ಘಟನೆ ನಡೆದಿದೆ. ಇದೀಗ ಅವರ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿ ದು ಗ ರ ಅ ನಿ ಸಿ ಕೆ . . .



ದಿಟ್ಟ ಹೆಜ್ಜೆ : ಈ ಬಾರಿಯ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಮೂಲಕ ಅವರ ಜೀವನೋಪಾಯ ಕೈಗೊಳ್ಳಲು ತ್ವರಿತ ಸಾಲಸೌಲಭ್ಯ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ಅಕ್ಕ ಕೋ-ಆಪರೇಟಿವ್ ಸೊಸೈಟಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿರುವುದು ಮಹಿಳಾ ಸಬಲೀಕರಣಕ್ಕಾಗಿ ಇದು ದಿಟ್ಟ ಹೆಜ್ಜೆ ಎಂದೇ ಹೇಳಬಹುದು.

▶▶ ಅನ್ನಪೂರ್ಣ ಹಿರೇಮಠ್, ಧಾರವಾಡ

ಅವರ ಜಾಣ್ಮೆಯ ಸರಿ : ಮುಖ್ಯಮಂತ್ರಿಗಳು ತಮ್ಮ ಬಜೆಟ್‌ನಲ್ಲಿ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಕಡಿತವಾಗಿದ್ದರೂ, ಗ್ಯಾರಂಟಿ ಯೋಜನೆಗಳಿಗೆ, ಆಶಾ, ಅಂಗನವಾಡಿ ಕಾರ್ಯಕರ್ತರಿಗೆ, ಬಿಸಿಯೂಟ ತಯಾರಕರಿಗೆ, ಅತಿಥಿ ಶಿಕ್ಷಕರು ಹಾಗೂ ಪದವಿ ಪೂರ್ವ ಉಪನ್ಯಾಸಕರ ಗೌರವಧನ ಹೆಚ್ಚಿಸಿ, ಇತರೆ ಕಲ್ಯಾಣ ಕಾರ್ಯಕ್ರಮಗಳಿಗೂ ಅಗತ್ಯ ಅನುದಾನ ಒದಗಿಸಲಾಗಿಸಿರುವುದು ಅವರ ಜಾಣ್ಮೆಯ ಸರಿ.

▶▶ ರಘುಪತಿ ಆಚಾರ್ಯ, ಶೃಂಗೇರಿ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,

ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, #35, 3rd Cross, Sudhamanagar, Bangalore - 560027.